



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೦೮, ಫೆಬ್ರವರಿ, ೨೦೨೩(ಮಾಘ, ೧೯, ಶಕವರ್ಷ, ೧೯೪೪) BENGALURU, WEDNESDAY, 08, FEBRUARY, 2023(MAGHA, 19, SHAKAVARSHA, 1944)	ನಂ. ೬೪ No. 64
-----------------------	---	------------------

## ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಪ್ರಪತ್ರ-೨ (12(2)ನೇ ನಿಯಮವನ್ನು ನೋಡಿ) ಅಧಿಸೂಚನೆ

ನಂ:ಚುನಾವಣೆ.ಸಿ.ಆರ್-8/2022-23

ದಿನಾಂಕ:08-02-2023

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993 ರಂತೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸದಸ್ಯ ಸ್ಥಾನಗಳನ್ನು ತುಂಬಲು ಉಪಚುನಾವಣೆಯನ್ನು ನಡೆಸಬೇಕಾಗಿರುತ್ತದೆ.

ಆದುದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993(ಚುನಾವಣೆಗಳನ್ನು ನಡೆಸುವ) ನಿಯಮಗಳು 1993ರ 12ನೇ ನಿಯಮಕ್ಕೆ ಅನುಸಾರವಾಗಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾದ ದಿವ್ಯ ಪ್ರಭು ಜಿ.ಆರ್.ಜೆ ಭಾ.ಆ.ಸೇ ಎಂಬ ಹೆಸರಿನ ನಾನು ಸದರಿ ಚುನಾವಣೆಗೆ ಸಂಬಂಧಿಸಿದಂತೆ ಈ ಕೆಳಕಂಡ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಈ ಮೂಲಕ ನಿಗದಿಪಡಿಸಿರುತ್ತೇನೆ.

(ಎ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ	:14.02.2023 (ಮಂಗಳವಾರ)
(ಬಿ) ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ	:15.02.2023 (ಬುಧವಾರ)
(ಸಿ) ಉಮೇದುದಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ಮತ್ತು ದಿನ	:17.02.2023 (ಶುಕ್ರವಾರ)
(ಡಿ) ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ(ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ)	:25.02.2023 (ಶನಿವಾರ)

(ಇ) ಮರು ಮತದಾನ ಅವಶ್ಯವಿದ್ದರೆ, ಮರು ಮತದಾನವನ್ನು ನಡೆಸಬೇಕಾದ ದಿನಾಂಕ  
ಮತ್ತು ದಿನ (ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ) :27.02.2023 (ಸೋಮವಾರ)  
(ಎಫ್) ಮತಗಳ ಎಣಿಕೆ ದಿನಾಂಕ ಮತ್ತು ದಿನ ( ಬೆಳಿಗ್ಗೆ 8-00 ಗಂಟೆಯಿಂದ)  
(ತಾಲ್ಲೂಕು ಕೇಂದ್ರಗಳಲ್ಲಿ) :28.02.2023 (ಮಂಗಳವಾರ)  
(ಜಿ) ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ  
ಆ ದಿನಾಂಕ ಮತ್ತು ದಿನ :28.02.2023 (ಮಂಗಳವಾರ)

(ದಿವ್ಯ ಪ್ರಭು ಜಿ.ಆರ್.ಜೆ.)  
ಜಿಲ್ಲಾಧಿಕಾರಿಗಳು  
ಚಿತ್ರದುರ್ಗ ಜಿಲ್ಲೆ